

ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

www.anekal.tpa.gov.in, www.e-vinyasa.kar.nic.in

"ತಾತ್ಕಾಲಿಕ ಅನುಮೋದನಾ ಪತ್ರ"

(ವಸತಿ ವಿನ್ಯಾಸ ಗಡಿ ನಿರ್ಧಾರ ಮತ್ತು ಗುರುತಿಸಲು ಮಾತ್ರ)

ಸಂಖ್ಯೆ : ಆಯೋಪಾ/ಎಲ್‌ಎಫ್/69/2021-22

ದಿನಾಂಕ: 26 MAY 2022

ವಿಷಯ: ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಕಾಡಅಗ್ರಹಾರ ಗ್ರಾಮದ ಸ.ನಂ.25/1ರಲ್ಲಿನ 03ಎಕರೆ 30ಗುಂಟೆ, 26/1ರಲ್ಲಿನ 03ಎಕರೆ 02.08ಗುಂಟೆ, 26/2ರಲ್ಲಿನ 01ಎಕರೆ 03.08ಗುಂಟೆ, 27/4ರಲ್ಲಿನ 0-12ಗುಂಟೆ, 27/6ರಲ್ಲಿನ 0-12ಗುಂಟೆ, 31/1ರಲ್ಲಿನ 0-37ಗುಂಟೆ, 31/2ರಲ್ಲಿನ 0-37ಗುಂಟೆ, 31/4(ಹಳೇ ನಂ.31/3)ರಲ್ಲಿನ 0-06.12ಗುಂಟೆ, 31/5(ಹಳೇ ನಂ.31/3)ರಲ್ಲಿನ 02ಎಕರೆ 15.12ಗುಂಟೆ, 31/6(ಹಳೇ ನಂ.31/3)ರಲ್ಲಿನ 01ಎಕರೆ 35ಗುಂಟೆ, 31/7(ಹಳೇ ನಂ.31/3)ರಲ್ಲಿನ 0-06.08ಗುಂಟೆ, 63(ಹಳೇ ನಂ.30)ರಲ್ಲಿನ 01ಎಕರೆ 29.08ಗುಂಟೆ ಮತ್ತು 64(ಹಳೇ ನಂ.30)ರಲ್ಲಿನ 03ಎಕರೆ ಒಟ್ಟು 19ಎಕರೆ 27.08ಗುಂಟೆ ವಿಸ್ತೀರ್ಣದ ಜಮೀನಿಗೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವ ಬಗ್ಗೆ.

- ಉಲ್ಲೇಖ:**
- 1) ಅರ್ಜಿದಾರರಾದ ಮೆ:ಬ್ರಿಕ್ಸ್ ಅಂಡ್ ಮೈಲ್‌ಸ್ಟೋನ್ಸ್ ಪ್ರಾಜೆಕ್ಟ್ಸ್ ಎಲ್‌ಎಲ್‌ಪಿ ಪರವಾಗಿ ಪಾಲುದಾರರಾದ ಶ್ರೀ ವಿ.ಕಿರಣ್ ಬಿನ್ ಆರ್.ವೇಣುಗೋಪಾಲ್ ರೆಡ್ಡಿ ಇವರ ಮನವಿ ದಿನಾಂಕ:17.03.2022.
 - 2) ದಿನಾಂಕ:18.04.2022ರಂದು ನಡೆದ ಪ್ರಾಧಿಕಾರದ 78ನೇ ಸಭೆಯ ವಿಷಯ ಸಂಖ್ಯೆ:22ರ ನಿರ್ಣಯ.
 - 3) ಅರ್ಜಿದಾರರು ಪ್ರಾಧಿಕಾರಕ್ಕೆ ಉತ್ತಮತೆ, ಪರಿಶೀಲನಾ, ಉಸ್ತುವಾರಿ ಮತ್ತು ನಕ್ಷೆ ಪ್ರತಿ ಶುಲ್ಕಗಳ ಒಟ್ಟು ರೂ.30,04,676/-, ಕೆರೆ ಮನರುಜ್ಜೀವನ ಶುಲ್ಕ ರೂ.19,92,000/- ಮತ್ತು ಇತರೆ ಸೆಸ್ ಮತ್ತು ಸರ್‌ಚಾರ್ಜ್‌ಗಳ ಒಟ್ಟು ಮೊತ್ತ ರೂ.23,91,000/-ಗಳನ್ನು ರಶೀದಿ ಸಂಖ್ಯೆ:1435 ದಿನಾಂಕ: 23.05.2022ರಂತೆ ಶುಲ್ಕಗಳನ್ನು ಪಾವತಿಸಿರುತ್ತಾರೆ.

ವಿಷಯಕ್ಕೆ ಸಂಬಂಧಿಸಿದಂತೆ, ಅರ್ಜಿದಾರರಾದ ಮೆ:ಬ್ರಿಕ್ಸ್ ಅಂಡ್ ಮೈಲ್‌ಸ್ಟೋನ್ಸ್ ಪ್ರಾಜೆಕ್ಟ್ಸ್ ಎಲ್‌ಎಲ್‌ಪಿ ಪರವಾಗಿ ಪಾಲುದಾರರಾದ ಶ್ರೀ ವಿ.ಕಿರಣ್ ಬಿನ್ ಆರ್.ವೇಣುಗೋಪಾಲ್ ರೆಡ್ಡಿ ರವರು ಉಲ್ಲೇಖ(1)ರಲ್ಲಿ ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಕಾಡಅಗ್ರಹಾರ ಗ್ರಾಮದ ಸ.ನಂ.25/1ರಲ್ಲಿನ 03ಎಕರೆ 30ಗುಂಟೆ, 26/1ರಲ್ಲಿನ 03ಎಕರೆ 02.08ಗುಂಟೆ, 26/2ರಲ್ಲಿನ 01ಎಕರೆ 03.08ಗುಂಟೆ, 27/4ರಲ್ಲಿನ 0-12ಗುಂಟೆ, 27/6ರಲ್ಲಿನ 0-12ಗುಂಟೆ, 31/1ರಲ್ಲಿನ 0-37ಗುಂಟೆ, 31/2ರಲ್ಲಿನ 0-37ಗುಂಟೆ, 31/4(ಹಳೇ ನಂ.31/3)ರಲ್ಲಿನ 0-06.12ಗುಂಟೆ, 31/5(ಹಳೇ ನಂ.31/3)ರಲ್ಲಿನ 02ಎಕರೆ 15.12ಗುಂಟೆ, 31/6(ಹಳೇ ನಂ.31/3)ರಲ್ಲಿನ 01ಎಕರೆ 35ಗುಂಟೆ, 31/7(ಹಳೇ ನಂ.31/3)ರಲ್ಲಿನ 0-06.08ಗುಂಟೆ, 63(ಹಳೇ ನಂ.30)ರಲ್ಲಿನ 01ಎಕರೆ 29.08ಗುಂಟೆ ಮತ್ತು 64(ಹಳೇ ನಂ.30)ರಲ್ಲಿನ 03ಎಕರೆ ಒಟ್ಟು 19ಎಕರೆ 27.08ಗುಂಟೆ ವಿಸ್ತೀರ್ಣದ ಜಮೀನಿಗೆ ವಸತಿ ವಿನ್ಯಾಸ ನಕ್ಷೆ ಅನುಮೋದಿಸಲು ಹಾಗೂ ಮೊದಲನೇ ಹಂತದ ಶೇ.40ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಕೋರಿರುತ್ತಾರೆ.

ಪ್ರಸ್ತಾವನೆಯ ಸಂಬಂಧ ಉಲ್ಲೇಖ(2)ರ ಪ್ರಾಧಿಕಾರದ ಸಭೆಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಹಾಗೂ ಮೊದಲನೇ ಹಂತದ ಶೇ.40ರಷ್ಟು ನಿವೇಶನಗಳನ್ನು ನೋಂದಣಿಗಾಗಿ ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿರುತ್ತದೆ. ಹಾಗೂ ಉಲ್ಲೇಖ(3)ರಂತೆ ಆರ್ಜಿಎಂಎಂ ಅಗತ್ಯ ಶುಲ್ಕಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ.

ಆದ್ದರಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2-ಎ)ಪ್ರಕಾರ ಹಾಗೂ ವಲಯ ನಿಯಮಾವಳಿಯಂತೆ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ತಾತ್ಕಾಲಿಕ ಅನುಮೋದನೆ ನೀಡಲಾಗಿದೆ.

ಷರತ್ತುಗಳು

1. ತಾತ್ಕಾಲಿಕ ಅನುಮೋದನೆ ನೀಡಿದ ದಿನಾಂಕದಿಂದ ಮೂರು (3) ವರ್ಷಗಳ ಅವಧಿಯೊಳಗೆ ವಿನ್ಯಾಸದಲ್ಲಿನ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸತಕ್ಕದ್ದು.
2. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17 [2-(ಸಿ)(1)] ರನ್ವಯ, ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಿದಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಮೊದಲನೇ ಹಂತದ ಶೇ.40ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು.
 - a) ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ, ಬಯಲು ಜಾಗ ಮತ್ತು ರಸ್ತೆಗಾಗಿ ಕಾಯ್ದಿರಿಸಿದ ಪ್ರದೇಶಗಳನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗೆ ಹಾಗೂ ನಾಗರಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಪ್ರದೇಶವನ್ನು ಈ ಪ್ರಾಧಿಕಾರಕ್ಕೆ ಮಕ್ಕಟೆಯಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸತಕ್ಕದ್ದು.
 - b) ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿ ಕಾಯ್ದಿರಿಸಿರುವಂತೆ ಉದ್ಯಾನವನ, ಬಯಲು ಜಾಗ, ರಸ್ತೆ ಹಾಗೂ ನಾಗರಿಕ ಸೌಲಭ್ಯ ಪ್ರದೇಶಗಳ ಗಡಿಗಳನ್ನು ಗುರುತಿಸತಕ್ಕದ್ದು.
 - c) ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನಲ್ಲಿರುವ ಎಲ್ಲಾ ಮೂಲ ನಿವೇಶನಗಳ ನೋಂದಾಯಿತ ಅಡಮಾನ ಒಪ್ಪಂದ ಪತ್ರವನ್ನು ಸಲ್ಲಿಸತಕ್ಕದ್ದು.
 - d) ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ-2016ರ ರೀತ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(RERA)ದಲ್ಲಿ ಸದರಿ ಯೋಜನೆಯ ನೋಂದಾಯಿಸಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
3. ಪ್ರಾಧಿಕಾರಕ್ಕೆ ಸಮಾಧಾನವಾಗುವಂತೆ ಮಟ್ಟ ಮಾಡುವುದು, ನೆಲಗಟ್ಟು ಹಾಸುವುದು, ಜಲ್ಲಿಕಲ್ಲನ್ನು ಹಾಸುವುದು, ಕಲ್ಲು ಚಪ್ಪಡಿ ಹಾಕುವುದು, ನಾಲೆಗಳ ನಿರ್ಮಾಣ, ಚರಂಡಿಗಳ ನಿರ್ಮಾಣ, ಮೋರಿಗಳ ನಿರ್ಮಾಣ, ಬೀದಿದೀಪದ ವ್ಯವಸ್ಥೆ ಮತ್ತು ನೀರು ಸರಬರಾಜಿಗೆ ಮಾಡಬೇಕಾದ ವ್ಯವಸ್ಥೆಯನ್ನೊಳಗೊಂಡಂತೆ ನಿವೇಶನಗಳು, ರಸ್ತೆ ಪಂಕ್ತೀಕರಣ, ಉದ್ಯಾನವನ ಮತ್ತು ನಾಗರಿಕ ಸೌಲಭ್ಯ ಪ್ರದೇಶ ಮತ್ತು ಯಾವುದೇ ಇತರ ಮೂಲ ಸೌಕರ್ಯವನ್ನು ತೋರಿಸಿ, ಗಡಿ ನಿರ್ಧಾರ ಮತ್ತು ಅಭಿವೃದ್ಧಿ ಉದ್ದೇಶಗಳಿಗಾಗಿ ನಿಯಮಿಸಬಹುದಾದ ಅಂಥ ನಿಯಮಗಳಿಗೆ ಅನುಸಾರವಾಗಿ ತಾತ್ಕಾಲಿಕ ಬಡಾವಣೆ ನಕ್ಷೆಗೆ ಮಂಜೂರಾತಿಯನ್ನು ನೀಡಲಾಗಿದೆ.

ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

www.anekal.tpa.gov.in, www.e-vinyasa.kar.nic.in

4. ಸಂಬಂಧಪಟ್ಟ ಪ್ರಾಧಿಕಾರದ/ಮಂಡಳಿ/ಇಲಾಖೆಯ ಮೇಲ್ವಿಚಾರಣೆಯ ಆಡಿಯಲ್ಲಿ, ಮೇಲೆ ಹೇಳಲಾದ ಎಲ್ಲಾ ಮೂಲ ಸೌಕರ್ಯಗಳನ್ನು ಒಳಗೊಂಡ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರ/ಮಂಡಳಿ/ಇಲಾಖೆಯಿಂದ ಕಾಮಗಾರಿ ಪೂರ್ಣಗೊಂಡ ಪ್ರಮಾಣ ಪತ್ರವನ್ನು ಪಡೆದು ಮತ್ತು ಸ್ಥಳೀಯ ಸಂಸ್ಥೆಗೆ ರಸ್ತೆಗಳು, ಉದ್ಯಾನವನಗಳನ್ನು ಉಚಿತವಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮುಖಾಂತರ ಹಸ್ತಾಂತರಿಸಿರುವ ದಾಖಲೆಗಳನ್ನು ಸಲ್ಲಿಸತಕ್ಕದ್ದು.
5. ಅನುಮೋದಿತ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯ ರೀತ್ಯ ಅನುಮೋದನೆ ನೀಡಿದ 03 ವರ್ಷಗಳೊಳಗಾಗಿ ಸಂಪೂರ್ಣವಾಗಿ ಉದ್ಯಾನವನ, ನಾಗರೀಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗ, ರಸ್ತೆಗಳು, ಒಳಚರಂಡಿ ವ್ಯವಸ್ಥೆ, ನೀರಿನ ಸೌಕರ್ಯ, ವಿದ್ಯುತ್ ಸಂಪರ್ಕಗಳನ್ನು ಅಭಿವೃದ್ಧಿಪಡಿಸತಕ್ಕದ್ದು.
6. ವಸತಿ ವಿನ್ಯಾಸದ ಗಡಿ ನಿರ್ಧಾರ ಮತ್ತು ಅಭಿವೃದ್ಧಿಪಡಿಸುವ ಉದ್ದೇಶಕ್ಕಾಗಿ ಮಾತ್ರ ನಕ್ಷೆಯನ್ನು ಬಿಡುಗಡೆ ಮಾಡಲಾಗಿದ್ದು, ವಿನ್ಯಾಸದಲ್ಲಿನ ನಿವೇಶನಗಳನ್ನು ಪರಭಾರೆ ಮಾಡುವುದಾಗಲೀ ಮತ್ತು ಖಾತೆ ತೆರೆಯುವುದಾಗಲೀ ಮಾಡತಕ್ಕದ್ದಲ್ಲ. ನಿವೇಶನಗಳಲ್ಲಿರುವ ಕಟ್ಟಡಗಳಿಗೆ ಪ್ರಾರಂಭ ಪ್ರಮಾಣ ಪತ್ರವನ್ನು ಅಥವಾ ಲೈಸೆನ್ಸ್‌ನ್ನು ಮಂಜೂರು ಮಾಡತಕ್ಕದ್ದಲ್ಲ ಅಥವಾ ನೀಡತಕ್ಕದ್ದಲ್ಲ.
7. ಪ್ರಸ್ತಾವಿತ ಬಡಾವಣೆಯಲ್ಲಿನ ನಿವೇಶನದಾರರಿಗೆ ನೀರು ಸರಬರಾಜು, STP/ಸೆಪ್ಟಿಕ್ ಟ್ಯಾಂಕ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಬಡಾವಣೆಯ ಮಾಲೀಕರು ಒದಗಿಸತಕ್ಕದ್ದು.
8. ಪ್ರಶ್ನಿತ ಜಮೀನಿನಲ್ಲಿ ಸರ್ಕಾರಿ 'ಬಿ' ಖರಾಬು ಜಾಗವನ್ನು ಯಥಾವತ್ತಾಗಿ ಕಾಯ್ದಿರಿಸತಕ್ಕದ್ದು ಹಾಗೂ ಈ ಜಾಗವನ್ನು ಒತ್ತುವರಿ ಮಾಡುವುದು ಅಥವಾ ಇತರೆ ಯಾವುದೇ ಉದ್ದೇಶಕ್ಕೆ ಬಳಸತಕ್ಕದ್ದಲ್ಲ.
9. ಮಾನ್ಯ ಜಿಲ್ಲಾಧಿಕಾರಿಗಳ ಅಧಿಕೃತ ಜ್ಞಾಪನಾ ಪತ್ರ ಸಂಖ್ಯೆ:ಎ.ಎಲ್.ಎನ್:(ಎ.ಎಸ್.ಹೆಚ್)ಸಿ.ಆರ್/03/2021-22 C/W ಎ.ಎಲ್.ಎನ್:(ಎ.ಎಸ್.ಹೆಚ್)ಎಸ್.ಆರ್/32/2016-17 ದಿನಾಂಕ:21.01.2022 ರಲ್ಲಿ ಸ.ನಂ.31/2ರಲ್ಲಿ 0-04ಗುಂಟೆ, ಸಂಖ್ಯೆ:ಎ.ಎಲ್.ಎನ್:(ಎ.ಎಸ್.ಹೆಚ್)ಸಿ.ಆರ್/06/2021-22 C/W ಎ.ಎಲ್.ಎನ್:(ಎ.ಎಸ್.ಹೆಚ್)ಎಸ್.ಆರ್/291/2017-18 ದಿನಾಂಕ:21.01.2022ರಲ್ಲಿ ಸ.ನಂ.31/4ರಲ್ಲಿನ 0-04ಗುಂಟೆ, ಸಂಖ್ಯೆ:ಎ.ಎಲ್.ಎನ್:(ಎ.ಎಸ್.ಹೆಚ್)ಸಿ.ಆರ್/02/2021-22 C/W ಎ.ಎಲ್.ಎನ್:(ಎ.ಎಸ್.ಹೆಚ್)ಎಸ್.ಆರ್/147/20-21 ದಿನಾಂಕ:21.01.2022ರಲ್ಲಿ ಸ.ನಂ.31/5ರಲ್ಲಿನ 0-11.12ಗುಂಟೆ, ಸಂಖ್ಯೆ:ಎ.ಎಲ್.ಎನ್:(ಎ.ಎಸ್.ಹೆಚ್)ಸಿ.ಆರ್/04/2021-22 C/W ಎ.ಎಲ್.ಎನ್:(ಎ.ಎಸ್.ಹೆಚ್)ಎಸ್.ಆರ್/29/2016-17 ದಿನಾಂಕ:21.01.2022ರಲ್ಲಿ ಸ.ನಂ.31/6ರಲ್ಲಿನ 0-10ಗುಂಟೆ ಮತ್ತು ಸಂಖ್ಯೆ: ಎ.ಎಲ್.ಎನ್:(ಎ.ಎಸ್.ಹೆಚ್)ಸಿ.ಆರ್/05/2021-22 C/W ಎ.ಎಲ್.ಎನ್:(ಎ.ಎಸ್.ಹೆಚ್)ಎಸ್.ಆರ್/49/2014-15 ದಿನಾಂಕ:21.01.2022ರಂತೆ ಖರಾಬು ಪ್ರದೇಶಗಳಿಗೆ ಭೂ ಪರಿವರ್ತನೆಯಾಗಿರುತ್ತದೆ.
10. ಆರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಸರ್ಕಾರದ ಅಥವಾ ಅನ್ಯಾಥಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ ಅಂತಹ ಸಂದರ್ಭದಲ್ಲಿ ಆನೇಕಲ್ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11. ಈ ಅನುಮೋದನೆಯನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17 ರಡಿಯಲ್ಲಿ ನೀಡುತ್ತಿರುವುದರಿಂದ ಇದನ್ನು ಜಮೀನಿನ ಮೇಲಿರುವ ಪಕ್ಕನ್ನು ಅಥವಾ ಮಾಲೀಕತ್ವವನ್ನು ನಿರೂಪಿಸಲು ಉಪಯೋಗಿಸತಕ್ಕದ್ದಲ್ಲ.

12. ಸದರಿ ವಸತಿ ವಿನ್ಯಾಸದಲ್ಲಿರುವ ಯಾವುದೇ ನಿವೇಶನಗಳನ್ನು ಉಪವಿಭಜನೆ ಮಾಡಿ ಮಾರಾಟ ಮಾಡತಕ್ಕದ್ದಲ್ಲ, ಒಂದು ವೇಳೆ ಯಾವುದೇ ಬದಲಾವಣೆಯ ಅವಶ್ಯಕತೆ ಇದ್ದಲ್ಲಿ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದು. ಈ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಯನ್ನು ಮಾಡಬಾರದು.
13. ಆನೇಕಲ್ ಯೋಜನಾ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ಶುಂಭುವುದರ ನಿರ್ಣಯಕ್ಕೆ ಆರ್ಜಿದಾರರು ಬದ್ಧರಾಗಿರುವುದು.
14. ಸದರಿ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ರಸ್ತೆ, ರಸ್ತೆಬದಿ ಚರಂಡಿ, ಕಲ್‌ವರ್ಕ್‌ಗಳು, ಪಾದಚಾರಿ ಮಾರ್ಗ ಇತ್ಯಾದಿ ಸಿವಿಲ್ ಕಾಮಗಾರಿಗಳನ್ನು ಸಂಬಂಧಿತ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಸ್ತುವಾರಿಯಲ್ಲಿ ಕಾರ್ಯಗತಗೊಳಿಸಿ, ಧೃಢೀಕರಣ ಪತ್ರ ಸಲ್ಲಿಸತಕ್ಕದ್ದು.
15. ಸದರಿ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಾಮಗಾರಿಗಳನ್ನು ಸಂಬಂಧಿತ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಉಸ್ತುವಾರಿಯಲ್ಲಿ ಕಾರ್ಯಗತಗೊಳಿಸಿ ಧೃಢೀಕರಣ ಪತ್ರ ಸಲ್ಲಿಸತಕ್ಕದ್ದು.
16. ಸದರಿ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ವಿದ್ಯುತ್ ಕಾಮಗಾರಿಗಳನ್ನು ಸಂಬಂಧಿತ ಬೆಸ್ಕಾಂ ಮಂಡಳಿ ಉಸ್ತುವಾರಿಯಲ್ಲಿ ಕಾರ್ಯಗತಗೊಳಿಸಿ ಧೃಢೀಕರಣ ಪತ್ರ ಸಲ್ಲಿಸತಕ್ಕದ್ದು.
17. ಪ್ರಸ್ತಾಪಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
18. ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ಪಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಅನ್ಯ ಉದ್ದೇಶಗಳಿಗೆ ಬಳಕೆ ಮಾಡತಕ್ಕದ್ದು.
19. ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು. ಈ ಪ್ರದೇಶದಲ್ಲಿ ಹಾಲಿ ಇರುವ ಗಿಡಮರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಉಳಿಸಿಕೊಳ್ಳತಕ್ಕದ್ದು ಮತ್ತು ರಸ್ತೆಗಳ ಎರಡು ಕಡೆ ಗಿಡ/ಮರಗಳನ್ನು ಬೆಳೆಸುವುದು.
20. ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹಣೆಯನ್ನು ಕಡ್ಡಾಯವಾಗಿ ಅಳವಡಿಸುವುದು ಮತ್ತು ವಿನ್ಯಾಸದಲ್ಲಿ ಅಂತರ್ಜಲವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
21. ವಿನ್ಯಾಸದಲ್ಲಿನ ರಸ್ತೆಗಳಿಂದ ಅಕ್ಕ-ಪಕ್ಕದ ಜಮೀನುಗಳಿಗೆ ಸಂಪರ್ಕವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸತಕ್ಕದ್ದಲ್ಲ.
22. ಸದರಿ ಜಮೀನುಗಳಿಗೆ ಸಂಬಂಧಿಸಿದಂತೆ ಯಾವುದೇ ಸಿವಿಲ್ ವ್ಯಾಜ್ಯಗಳಿಗೆ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.
23. ತಾತ್ಕಾಲಿಕ ವಸತಿ ವಿನ್ಯಾಸ ಅನುಮೋದನೆ ಕೋರಿಕೆ ಸಂಬಂಧ ಸಲ್ಲಿಸಲಾಗಿರುವ ದಾಖಲೆ ಅಥವಾ ಬೇರೆ ಯಾವುದೇ ಮಾಹಿತಿಗಳು ತಪ್ಪಾಗಿದ್ದಲ್ಲಿ ವಸತಿ ವಿನ್ಯಾಸಕ್ಕೆ ನೀಡಿರುವ ತಾತ್ಕಾಲಿಕ ಅನುಮೋದನೆ ತಂತ್ರಾಂಶ ಸ್ವಯಂಚಾಲಿತವಾಗಿ ರದ್ದಾಗುತ್ತದೆ.

ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

www.anekal.tpa.gov.in, www.e-vinyasa.kar.nic.in

24. ನೈಸರ್ಗಿಕವಾಗಿ ಹರಿಯುವ ನದಿ/ಹಳ್ಳ/ಕೆರೆ/ನಾಲಾ ಮುಂತಾದವುಗಳಿಗೆ ವಿನ್ಯಾಸದ ಮೇಲಿನ ನೀರನ್ನು ಬಿಡಬಾರದು. ಸದರಿ ವಸತಿ ವಿನ್ಯಾಸ ನಕ್ಷೆಯಲ್ಲಿ ಸೂಚಿಸಲಾಗಿರುವ ನಾಲಾ ಪ್ರದೇಶಗಳಲ್ಲಿ ರಸ್ತೆ ಪರಿಚಲನೆಯನ್ನು ಮುಂದುವರಿಸುವಾಗ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದು ಕಲ್ಟರ್ವ್ ಕಟ್ಟತಕ್ಕದ್ದು, ಹಾಗೂ ನೀರಿನ ಹರಿವೆಗಾಗಿ ಯಾವುದೇ ಅಡಚಣೆ ಮಾಡತಕ್ಕದ್ದಲ್ಲ, ಹಾಗೂ ಸೂಕ್ತ ಡ್ರೈನೇಜ್ ನಿರ್ಮಿಸಿ ಸಂರಕ್ಷಿಸತಕ್ಕದ್ದು, ಹಾಗೂ ಯಾವುದೇ ಒತ್ತುವರಿ ಮಾಡತಕ್ಕದ್ದಲ್ಲ. ಸರ್ಕಾರದ ಅಧಿಸೂಚನೆ ಸಂಖ್ಯೆ ಯುಡಿಡಿ 15 ಟಿಪಿ 2015, ದಿನಾಂಕ: 21.04.2020ರ ರೀತ್ಯ ಜಲಪ್ರದೇಶಗಳ ಬಫರ್ ಜಾಗದಲ್ಲಿ water pumping stations, Walking tracks, Play fields without any building constructions, cycling tracks & Parks ಗಳನ್ನು ಮಾತ್ರ ಅಭಿವೃದ್ಧಿಪಡಿಸತಕ್ಕದ್ದು.
25. ಮೇಲ್ಕಂಡ ಯಾವುದೇ ಷರತ್ತುಗಳನ್ನು ಹಾಗೂ ಇತರೆ ಯಾವುದೇ ಪ್ರಾಧಿಕಾರವು ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಮಂಜೂರಾತಿಯು ಕೂಡಲೇ ರದ್ದಾಗುವುದು.
26. ಕರಡು ಅನುಮೋದಿತ ವಿನ್ಯಾಸ ನಕ್ಷೆಯನ್ನು ಸಾರ್ವಜನಿಕರ ವೀಕ್ಷಣೆಗಾಗಿ ಸ್ಥಳದಲ್ಲಿ ನಾಮಫಲಕದಲ್ಲಿ ಕಡ್ಡಾಯವಾಗಿ ಅಳವಡಿಸತಕ್ಕದ್ದು.
27. ಈಗ ತಾತ್ಕಾಲಿಕ ವಿನ್ಯಾಸ ಅನುಮೋದನೆ ಮಾತ್ರ ನೀಡುತ್ತಿದ್ದು, ಅಂತಿಮ ವಿನ್ಯಾಸ ಅನುಮೋದನೆ /ನಿವೇಶನಗಳ ಬಿಡುಗಡೆ ಪಡೆಯುವವರೆಗೂ ಈ ತಾತ್ಕಾಲಿಕ ವಿನ್ಯಾಸದ ಯಾವುದೇ ನಿವೇಶನಗಳನ್ನು ಮಾರಾಟ ಮಾಡತಕ್ಕದ್ದಲ್ಲ.
28. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಚಿಸಿರುವ Direction under section 18(1)(b) of water (prevention and control of pollution) Act, 1974ರ ಕಾಯ್ದೆಯಲ್ಲಿ ರೂಪಿಸಿರುವ ನಿಯಮದಂತೆ ಕ್ರಮಕೈಗೊಳ್ಳಲು ಸೂಚಿಸಿರುವಂತೆ ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
 - i. ಮಳೆನೀರು ಕಾಲುವೆಯನ್ನು ಮುಚ್ಚಿದಂತೆ ಕ್ರಮವಹಿಸುವುದು.
 - ii. ಮಳೆನೀರು ಕಾಲುವೆಗಳಿಗೆ ಯಾವುದೇ ಕೊಳಚೆ ನೀರು ಹಾಗೂ ಇನ್ನಿತರೆ ತ್ಯಾಜ್ಯ ವಸ್ತುಗಳು ಸೇರ್ಪಡೆಯಾಗದಂತೆ ಕ್ರಮವಹಿಸುವುದು.
 - iii. ಕಂದಾಯ ಇಲಾಖೆಯ ದಾಖಲೆಗಳಂತೆ ಇರುವ ಮಳೆ ನೀರು ಕಾಲುವೆಗಳ ಅಳತೆಗಳನ್ನು ಅತಿಕ್ರಮ/ಒತ್ತುವರಿ ಆಗದಂತೆ ಯಥಾವತ್ತಾಗಿ ಕಾಯ್ದಿರಿಸಿಕೊಂಡು ಸರಾಗವಾಗಿ ನೀರು ಹರಿಸಲು ಬೇಕಾದ ಕ್ರಮವಹಿಸುವುದು.
 - iv. ಮಳೆನೀರು ಕಾಲುವೆಗಳು ಶೇರದ ಸ್ಥಿತಿಯಲ್ಲಿ ಸ್ವಚ್ಛವಾಗಿರುವಂತೆ ಕ್ರಮವಹಿಸುವುದು.
29. ಮೇಲಿನಂತೆ ನೀಡಿರುವ ಅನುಮತಿಗೆ ವ್ಯತಿರಿಕ್ತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.
30. ರಸ್ತೆಗೆ ಅಡ್ಡಲಾಗಿ ಇರುವ ಕಾಲುವೆ ಮೇಲೆ ಸೇತುವೆ ನಿರ್ಮಿಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮೋದನೆ ಪಡೆದು ನಿರ್ಮಿಸತಕ್ಕದ್ದು.

ಅರ್ಜಿದಾರರು ವಿನ್ಯಾಸದಲ್ಲಿನ ಕಾಮಗಾರಿಗಳನ್ನು ಒಪ್ಪಾಡಿಯಾಗಿ ಅಭಿವೃದ್ಧಿಪಡಿಸಿದ ನಂತರ, ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಗ್ಗೆ ವಿವಿಧ ಇಲಾಖೆಗಳಿಂದ ಅಂದರೆ ನೀರು ಸರಬರಾಜು, ಒಳಚರಂಡಿ ಅಭಿವೃದ್ಧಿಪಡಿಸಿರುವ ಬಗ್ಗೆ ಗ್ರಾಮೀಣ ನೀರು ಸರಬರಾಜು ಮತ್ತು ಸೈಮಲ್ ಇಲಾಖೆಯಿಂದ, ರಸ್ತೆ ಕಾಮಗಾರಿಗಳು, ಮಳೆನೀರು ಚರಂಡಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಎದ್ದುತ್ ಸರಬರಾಜು ಮಾಡಿರುವ ಬಗ್ಗೆ ಬೆಸ್ಕಾಂನಿಂದ, ಉದ್ಯಾನವನ ಅಭಿವೃದ್ಧಿಪಡಿಸಿರುವ ಬಗ್ಗೆ ತೋಟಗಾರಿಕೆ ಇಲಾಖೆಯಿಂದ, ಹಾಗೂ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಗ್ಗೆ ಸ್ಥಳೀಯ ಸಂಸ್ಥೆಯಿಂದ ಪ್ರಮಾಣ ಪತ್ರ ಹಾಗೂ ವಿನ್ಯಾಸದಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಸಾರ್ವಜನಿಕ ಪ್ರದೇಶಗಳ ನಿರ್ವಹಣೆ ಬಗ್ಗೆ ಸ್ಥಳೀಯ ಸಂಸ್ಥೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು ಸಲ್ಲಿಸಿ, ವಿನ್ಯಾಸ ನಕ್ಷೆಗೆ ಅಂತಿಮ ಅನುಮೋದನೆ ಹಾಗೂ ನಿವೇಶನ ಬಿಡುಗಡೆಗೆ ಮನವಿ ಸಲ್ಲಿಸತಕ್ಕದ್ದು.

ಸದಸ್ಯ ಕಾರ್ಯದರ್ಶಿಗಳು ಹಾಗೂ ನಗರ ಮತ್ತು
ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು
ಆನೇಕಲ್ ಯೋಜನಾ ಪ್ರಾಧಿಕಾರ,

ಆನೇಕಲ್. 

ಇವರಿಗೆ,

ಮೆ:ಪ್ರೊ. ಅಂಡ್ ಮೈಲ್‌ಸ್ಟೋನ್ಸ್ ಪ್ರಾಜೆಕ್ಟ್ಸ್ ಎಲ್‌ಎಲ್‌ಪಿ ಪರವಾಗಿ
ಪಾಲುದಾರರಾದ ಶ್ರೀ ವಿ.ಕಿರಣ್ ಬಿಸ್ ಆರ್.ವೇಣುಗೋಪಾಲ್ ರೆಡ್ಡಿ,
ನಂ.1140, 17ನೇ ಕ್ರಾಸ್, 5ನೇ ಮೈನ್,
ಹೆಚ್.ಎಸ್.ಆರ್. ಲೇಔಟ್, ಬೆಂಗಳೂರು-560 102.